



ಪಟ್ಟಣ ಸಹಕಾರ ಬ್ಯಾಂಕುಗಳ

ಮಾರ್ಕಾಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ವಾರಪತ್ರಿಕೆ

ಸಂಪುಟ : 29 | ಸಂಚಿಕೆ : 30 | ನವೆಂಬರ್ 02, 2022 | ಬುಧವಾರ | ಪುಟಗಳು : 8 | ಬೆಲೆ : 2/-



69ನೇ ಅಖಿಲ ಭಾರತ ಸಹಕಾರ ಸಪ್ತಾಹ 2022 : ಸಿದ್ಧತಾ ಸಭೆ

ಬೆಂಗಳೂರು : 69ನೇ ಅಖಿಲ ಭಾರತ ಸಹಕಾರ ಸಪ್ತಾಹದ ಆಚರಣೆಗೆ ಸಂಬಂಧಿಸಿದಂತೆ ದಿನಾಂಕ : 19.10.2022ರಂದು ಮಾನ್ಯ ಸಹಕಾರ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ದಿನಾಂಕ : 14.11.2022 ರಿಂದ 20.11.2022ರವರೆಗೆ ಸಹಕಾರ ಸಪ್ತಾಹವನ್ನು ರಾಜ್ಯಮಟ್ಟದಲ್ಲಿ ಯಶಸ್ವಿಯಾಗಿ ಆಚರಿಸಲು ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಚರ್ಚಿಸಲು ದಿನಾಂಕ : 28.10.2022ರಂದು ಸಹಕಾರ ಸಂಘಗಳ ನಿಬಂಧಕರ ಕಛೇರಿಯ ಸಭಾಂಗಣದಲ್ಲಿ ಸಿದ್ಧತಾ ಸಭೆಯು ಜರುಗಿತು. ಸಭೆಯಲ್ಲಿ ಸಹಕಾರ ಸಂಘಗಳ ನಿಬಂಧಕರಾದ ಕೆ. ರಾಜೇಂದ್ರ ಸೇರಿದಂತೆ ಇತರ ಸಹಕಾರಿ ಮುಖಂಡರು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಸದರಿ ಪೂರ್ವಭಾವಿ ಸಭೆಯಲ್ಲಿ ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪುಂಡಲೀಕ ಎನ್. ಕೇರೂರೆಯವರು ಭಾಗವಹಿಸಿದ್ದರು.



69ನೇ ಅಖಿಲ ಭಾರತ ಸಹಕಾರ ಸಪ್ತಾಹ - 2022

ದಿನಾಂಕ : 16.11.2022ರಂದು ಬೆಳಗಾವಿಯಲ್ಲಿ ಮಹಾಮಂಡಳದ ನೇತೃತ್ವದಲ್ಲಿ ಜರುಗಲಿದೆ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ನಿ., ಬೆಂಗಳೂರು ಇವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕು ನಿ., ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕು ನಿ., ಬೆಂಗಳೂರು, ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ಬೆಳಗಾವಿ, ಬೆಳಗಾವಿ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿ., ಬೆಳಗಾವಿ, ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನಿ., ಬೆಳಗಾವಿ, ಬೆಳಗಾವಿ ಜಿಲ್ಲೆಯ ಎಲ್ಲಾ ರೀತಿಯ ಸಹಕಾರ ಸಂಘಗಳು ಮತ್ತು ಪಟ್ಟಣ ಸಹಕಾರ ಬ್ಯಾಂಕುಗಳು ಹಾಗೂ ಸಹಕಾರ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ:16.11.2022ರಂದು ಬೆಳಗಾವಿಯಲ್ಲಿ "ಸಹಕಾರ ಶಿಕ್ಷಣ, ವೃತ್ತಿಪರ ನಿರ್ವಹಣೆಯನ್ನು ಮುಖ್ಯವಾಹಿನಿಗೆ ತರಲು ಪುನರ್ ನಿರ್ಮಿಸುವುದು" ವಿಷಯವಾಗಿ ಜರುಗಲಿದೆ ಎಂದು ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆಯವರು ತಿಳಿಸಿರುತ್ತಾರೆ.

ದಿನಾಂಕ : 15.11.2022ರಂದು ಪಟ್ಟಣ ಸಹಕಾರ ಬ್ಯಾಂಕುಗಳ ರಾಜ್ಯಮಟ್ಟದ ವಿಚಾರ ಸಂಕಿರಣ

ದಿನಾಂಕ : 16.11.2022ರಂದು ಮಾನ್ಯ ಸಹಕಾರ ಸಚಿವರು ಸಹಕಾರ ಸಪ್ತಾಹದ ಉದ್ಘಾಟನೆಯನ್ನು ನೆರವೇರಿಸುವುದರಿಂದ ನಮ್ಮ ಪಟ್ಟಣ ಸಹಕಾರ ಬ್ಯಾಂಕುಗಳಿಗೆ ಸಂಬಂಧಪಟ್ಟ ವಿಷಯಗಳನ್ನು ಸಂಗ್ರಹಿಸಿ ಸಮಾರಂಭದಲ್ಲಿ ಮಾನ್ಯ ಮಹಾಮಂಡಳದ ಅಧ್ಯಕ್ಷರಾದ ಶ್ರೀ ಎಚ್.ಕೆ. ಪಾಟೀಲರವರಿಂದ ಮನವಿಯನ್ನು ಸಲ್ಲಿಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ದಿನಾಂಕ:15.11.2022ರಂದು ಮಧ್ಯಾಹ್ನ 2.30ಗಂಟೆಗೆ ಮಹಾಮಂಡಳದ ಬೆಳಗಾವಿ ಪ್ರಾಂತೀಯ ಕಛೇರಿ, ಆಟೋನಗರ, ಬೆಳಗಾವಿ ಇಲ್ಲಿ ರಾಜ್ಯದ ಎಲ್ಲಾ ಪಟ್ಟಣ ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿ ಸದಸ್ಯರಿಗೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಯವರಿಗೆ ಬ್ಯಾಂಕಿಂಗ್ ತಜ್ಞರುಗಳಿಂದ ವಿಚಾರಗೋಷ್ಠಿಯನ್ನು ಮಹಾಮಂಡಳವು ಏರ್ಪಡಿಸಿರುತ್ತದೆ. ಈ ಸಭೆಯಲ್ಲಿ ಸಹಕಾರ ಸಂಘಗಳ ಕಾಯ್ದೆ ಮತ್ತು ನಿಯಮಗಳಿಗೆ ಅವಶ್ಯಕ ತಿದ್ದುಪಡಿಗಳ ಬಗ್ಗೆ ಮತ್ತು ಬ್ಯಾಂಕಿಂಗ್ ಬೆಳವಣಿಗೆಯ ಬಗ್ಗೆ ವಿಚಾರ ವಿನಿಮಯ ಮಾಡಲಾಗುವುದು. ಪ್ರಯುಕ್ತ, ಹೆಚ್ಚಿನ ಸಂಖ್ಯೆಯಲ್ಲಿ ಈ ವಿಚಾರಗೋಷ್ಠಿಯಲ್ಲಿ ತಾವುಗಳು ಭಾಗವಹಿಸಿ ಇದರ ಸದುಪಯೋಗಪಡೆದುಕೊಳ್ಳಬೇಕೆಂದು ಕೋರಲಾಗಿದೆ.



ಹಣದುಬ್ಬರ ತಗ್ಗಿಸಲು ಹೊಂದಾಣಿಕೆ ನೀಡಿ
ಅಗತ್ಯ ಆರ್ಥಿಕ ಹಣಕಾಸು ನೀಡಿ ಸಮಿತಿ
ಸದಸ್ಯರ ಶ್ರಾಂಕೆ

2



ದಿ ದಾವಣಗೆರೆ ಅರ್ಬನ್
ಕೋ-ಆಪ್ ಬ್ಯಾಂಕಿನ 61ನೇ ವಾರ್ಷಿಕ
ಸರ್ವಸದಸ್ಯರ ಮಹಾನಭ

4



ನಿಮ್ಮ ಪ್ರಶ್ನೆ -
ನಮ್ಮ ಉತ್ತರ

7

ಅತೀಯ ಸಹಕಾರಿಗಳೇ...



ಸಹಕಾರ ಕ್ಷೇತ್ರದ ಹೊಸ ಆಶಾಕಿರಣ ನಮ್ಮ ಸೋಲಿಗರ ಮಾದಮ್ಮ

ನಮ್ಮ ರಾಜ್ಯದ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥ ಬೆಟ್ಟದ ಅರಣ್ಯವನ್ನು ಈಗ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶ ಎಂದಾಗಿರುವುದನ್ನು ನೀವೆಲ್ಲರೂ ಬಲ್ಲೀರಿ. ಅಲ್ಲಿನ ಅರಣ್ಯ ಅನೇಕ ಗಿರಿಜನರು, ಆದಿವಾಸಿಗಳನ್ನು ಪೊರೆಯುತ್ತಾ ಬಂದಿದೆ. ಅವರುಗಳು ತಮ್ಮ ಸುತ್ತಲಿನ ಪ್ರಕೃತಿಯೊಂದಿಗೆ ಒಂದಾಗಿ ಬಾಳುತ್ತಿರುವುದನ್ನು ಅಲ್ಲಿಗೆ ಭೇಟಿ ಇತ್ತ ಅನೇಕ ಸಂದರ್ಭಗಳಲ್ಲಿ ನಾನು ನೋಡಿದ್ದೆ.

ಸ್ಥಳೀಯರ ಹೇಳುವ ಪ್ರಕಾರ, ಈ ಆದಿವಾಸಿಗಳಲ್ಲೇ ಹೆಚ್ಚಿನ ಸಂಖ್ಯೆಯಲ್ಲಿರುವ ಸುಮಾರು 12 ಸಾವಿರ ಸೋಲಿಗರು ಅಲ್ಲಿನ ಸಂರಕ್ಷಿತ ಪ್ರದೇಶದ ತಮ್ಮದೇ ಆದ ಪೋಡುಗಳಲ್ಲಿ ಈ ಕುಟುಂಬಗಳು ವಾಸಿಸುತ್ತಿವೆ. ಮರಗಿಡ, ಪ್ರಾಣಿ ಪಕ್ಷಿಗಳು, ನದಿ ತೊರೆ ಸೇರಿದಂತೆ ಪರಿಸರದೊಂದಿಗೆ ಜೀವಿಸುವ ಸೋಲಿಗರ ಬಗ್ಗೆ, ಅವರಲ್ಲಿರುವ ಅಪಾರ ಜ್ಞಾನ, ಆಚಾರ ವಿಚಾರಗಳ ಬಗ್ಗೆ ಹೊರ ಜಗತ್ತಿಗೆ ಹೆಚ್ಚಾಗಿ ಇಂದಿಗೂ ಹೆಚ್ಚಿನ ತಿಳುವಳಿಕೆ ಇಲ್ಲವಾಗಿದೆ.

ನಮ್ಮ ಸರ್ಕಾರದ ಕಾಲದಲ್ಲಿ, ಅಂದಿನ ಪ್ರಧಾನಿ ರಾಜೀವ್ ಗಾಂಧಿಯವರು ದೇಶವನ್ನು ಮಾಹಿತಿ ತಂತ್ರಜ್ಞಾನದಲ್ಲಿ ಮುನ್ನಡೆಸಲು ಎಷ್ಟು ಆದ್ಯತೆ ನೀಡಿದರೋ, ಅಷ್ಟೇ ಆದ್ಯತೆಯನ್ನು ದೇಶದಲ್ಲಿನ ಅತೀ ಹಿಂದುಳಿದ ಪ್ರದೇಶಗಳಲ್ಲಿ ವಾಸಿಸುವ ಗಿರಿಜನರು, ಆದಿವಾಸಿಗಳ ಸಮಗ್ರ ಜೀವನ ಸುಧಾರಣೆಗೂ ಆದ್ಯತೆ ನೀಡಿದ್ದರು. ಅದರ ಫಲವಾಗಿ ರೂಪಿಸಲಾದ ಅನೇಕ ಕಲ್ಯಾಣ ಕಾರ್ಯಕ್ರಮಗಳಲ್ಲಿ ಅಂದು ಬಿತ್ತಿದ ಅಭಿವೃದ್ಧಿಯ ಫಲ ಈಗ ನೋಡಬಹುದಾಗಿದೆ. ಇಂದು ಸೋಲಿಗರಲ್ಲಿ ಅನೇಕರು ಸರ್ಕಾರ ನಿರ್ಮಿಸಿರುವ ಕಾಲೋನಿಗಳಲ್ಲಿ ನೆಮ್ಮದಿ ಜೀವನ ಸಾಗಿಸುತ್ತಾ, ಇಂದಿನ ಆಧುನಿಕ ಜೀವನಕ್ಕೂ ಒಗ್ಗಿಕೊಂಡಿದ್ದಾರೆ. ಇಂದು ಸೋಲಿಗರಲ್ಲಿ ಉನ್ನತ ಶಿಕ್ಷಣ ಪಡೆದ ಯುವಕರಿದ್ದಾರೆ.

ಇಂತಹ ದಟ್ಟ ಕಾಡಿನ ಮಧ್ಯೆ ವಾಸಿಸುವ ಆದಿವಾಸಿ ಜನಾಂಗ ಕಷ್ಟದ ಬದುಕಿನೊಂದಿಗೆ ಮಾದಮ್ಮ ಎನ್ನುವ ಸೋಲಿಗರ ಮಹಿಳೆ ಪುಣಜನೂರು ಭಾಗದಲ್ಲಿ ಸೋಲಿಗ ಹೆಣ್ಣು ಮಕ್ಕಳಲ್ಲಿ ಶೈಕ್ಷಣಿಕ ಹಾಗೂ ಸಾಮಾಜಿಕ ಅರಿವು ಮೂಡಿಸುವ, ಅವರ ಜೀವನ ಭದ್ರತೆಗೆ ಉಳಿತಾಯದ ಅರಿವು ಮೂಡಿಸುತ್ತಿದ್ದಾರೆ.

ಸೋಲಿಗರ ಆರ್ಥಿಕಾಭಿವೃದ್ಧಿಗಾಗಿ ಅವರಲ್ಲಿ ಸಹಕಾರ ತತ್ವದ ಬೀಜ ಬಿತ್ತಿದ ಮೊದಲ ಮಹಿಳೆಯಾಗಿದ್ದಾರೆ. ಇಂದು ಮಾದಮ್ಮ ಅವರು ಕಟ್ಟಿರುವ ಸಹಕಾರ ಸಂಘದ ಮೂಲಕ ಸೋಲಿಗರು ತಯಾರಿಸುವ ವಸ್ತುಗಳನ್ನು, ಅರಣ್ಯ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ. ಇದು ಸೋಲಿಗರ ಆರ್ಥಿಕ, ಸಾಮಾಜಿಕ ಜೀವನ ಅಭಿವೃದ್ಧಿಗೆ ನೆರವಾಗುತ್ತಿದೆ.

ಸೋಲಿಗರ ಬದುಕಿನಲ್ಲಿ ಸಹಕಾರ ತತ್ವದ ಮೂಲಕ ಮಹತ್ವದ ಬದಲಾವಣೆಗೆ ಕಾರಣಕರ್ತೆಯಾದ ಮಾದಮ್ಮ ಅವರು ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇದು ಸಹಕಾರಿಗಳಾದ ನಮ್ಮೆಲ್ಲರಿಗೂ ಅಪಾರ ಸಂತಸ ಉಂಟು ಮಾಡಿದೆ. ಪ್ರಶಸ್ತಿಗೆ ಪಾತ್ರರಾದ ಮಾದಮ್ಮನವರಿಗೂ, ಎಲೆ ಮರೆಯ ಕಾಯಂತಿದ್ದ ಈಕೆಯನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದ ನಮ್ಮ ಸರ್ಕಾರಕ್ಕೂ ಅಭಿನಂದನೆ ಸಲ್ಲಿಸುತ್ತೇನೆ. ಮಾದಮ್ಮನವರಿಗೆ ಸಂದ ಈ ಪ್ರಶಸ್ತಿ ನಮ್ಮ ನಾಡಿನ ಅನೇಕ ಗ್ರಾಮೀಣ, ಹಿಂದುಳಿದ ಭಾಗಗಳ ಮಹಿಳೆಯರಿಗೆ ಸ್ಪೂರ್ತಿಯಾಗಲಿ ಎಂದು ಅಶಿಸುತ್ತೇನೆ.

» ಎಚ್.ಕೆ. ಪಾಟೀಲ

ಅಧ್ಯಕ್ಷರು

ಹಣದುಬ್ಬರ ತಗ್ಗಿಸಲು ಹೊಂದಾಣಿಕೆ ನೀತಿ ಅಗತ್ಯ ಆರ್‌ಬಿಎ ಹಣಕಾಸು ನೀತಿ ಸಮಿತಿ ಸದಸ್ಯರ ಶಶಾಂಕ್

ನವದೆಹಲಿ : ಇಂಧನ ಮತ್ತು ಆಹಾರ ವಸ್ತುಗಳ ದರ ಹೆಚ್ಚಾಗಿರುವುದರ ಪರಿಣಾಮವಾಗಿ ಕಳೆದ ಮೂರು ತ್ರೈಮಾಸಿಕಗಳಿಂದ ಹಣದುಬ್ಬರ ದರವು ಗರಿಷ್ಠ ಮಟ್ಟದಲ್ಲಿಯೇ ಇದೆ. ಇದನ್ನು ನಿಯಂತ್ರಿಸಲು ಹೊಂದಾಣಿಕೆಯ ನೀತಿಯ ಅಗತ್ಯ ಇದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ (ಆರ್‌ಬಿಎ) ಹಣಕಾಸು ನೀತಿ ಸಮಿತಿ (ಎಂಪಿಸಿ) ಸದಸ್ಯ ಶಶಾಂಕ್ ಭಡೆ ಹೇಳಿದ್ದಾರೆ.

ಸದ್ಯ ಹಣದುಬ್ಬರದ ಒತ್ತಡವು ತೀವ್ರವಾಗಿರುವುದರಿಂದ ದೇಶದ ಹಣದುಬ್ಬರದ ಗುರಿ ನಿಗದಿಪಡಿಸುವುದಕ್ಕೆ ದೊಡ್ಡ ಪರೀಕ್ಷೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಗ್ರಾಹಕರ ದರ ಸೂಚ್ಯಂಕ (ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರವು 2022ರ ಜನವರಿಯಿಂದ ಈಚೆಗೆ ಶೇ.6ಕ್ಕಿಂತಲೂ ಹೆಚ್ಚಿಗೆ ಇದೆ. ಸೆಪ್ಟೆಂಬರ್‌ನಲ್ಲಿ ಶೇ.7.41ರಷ್ಟು ಆಗಿದೆ. ಹಣಕಾಸು ನೀತಿಯಲ್ಲಿ ಬಡ್ಡಿದರದ ನಿರ್ಧಾರ ತೆಗೆದುಕೊಳ್ಳಲು ಆರ್‌ಬಿಎ ಚಿಲ್ಲರೆ ಹಣದುಬ್ಬರವನ್ನು ಪರಿಗಣಿಸುತ್ತದೆ. ಕೇಂದ್ರ ಸರ್ಕಾರ ನೀಡಿರುವ ಸೂಚನೆಯ ಪ್ರಕಾರ, ಆರ್‌ಬಿಎ ಚಿಲ್ಲರೆ ಹಣದುಬ್ಬರವನ್ನು ಶೇ.6ರ ಒಳಗೆ ನಿಯಂತ್ರಿಸಬೇಕಿದೆ.

ಬೆಲೆ ಏರಿಕೆಯು ಆರ್ಥಿಕತೆಯ ಇತರ ವಲಯಗಳ ಮೇಲೆ ಪರಿಣಾಮ ಬೀರಿದಂತೆ ತಡೆಯುವುದು ಬಹಳ ಮುಖ್ಯ ಎಂದು ಅವರು ಹೇಳಿದ್ದಾರೆ. ಹಣದುಬ್ಬರದ ಒತ್ತಡ ಮತ್ತು ಆರ್ಥಿಕ ಬೆಳವಣಿಗೆಗೆ ಸದ್ಯದ ಜಾಗತಿಕ ಆರ್ಥಿಕ ಪರಿಸ್ಥಿತಿಯು ಸವಾಲಾಗಿದೆ. ವೈವಿಧ್ಯಮಯ ಆರ್ಥಿಕ ತಳಹದಿ ಮತ್ತು ದೂರದೃಷ್ಟಿಯಿಂದ ಕೂಡಿದ ಹಣಕಾಸು ನೀತಿಗಳಿಂದಾಗಿ ಭಾರತವು ಈ ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಹೊಂದಿದೆ.

‘ಹಣದುಬ್ಬರವು ಗರಿಷ್ಠ ಮಟ್ಟದಲ್ಲಿ ಇದ್ದರೆ ಖರೀದಿ ಸಾಮರ್ಥ್ಯ ಮತ್ತು ಹೂಡಿಕೆಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಲಿದೆ. ಹೀಗಾಗಿ ಹಣಕಾಸು ನೀತಿಯನ್ನು ಬಿಗಿಗೊಳಿಸುವ ಮೂಲಕ ಹಣದುಬ್ಬರದ ಒತ್ತಡವನ್ನು ಕಡಿಮೆ ಮಾಡಲು ಆರ್‌ಬಿಎ ಮುಂದಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಅಕ್ಟೋಬರ್‌ನಲ್ಲಿ 6 ಸಾವಿರ ಕೋಟಿ ಹಿಂತೆಗೆತ ವಿಧೇಶೀ ಹೂಡಿಕೆದಾರರು ಒಂದೇ ವಾರ್ಷಿಕ ಹಿಂತೆಗೆತ ಬಂಡವಾಳದ ಮೊತ್ತ ರೂ. 1.75 ಲಕ್ಷ ಕೋಟಿ

ನವದೆಹಲಿ : ಡಾಲರ್ ಬಲವೃದ್ಧಿ ಹೆಚ್ಚುತ್ತಿರುವಂತೆಯೇ ಭಾರತದಿಂದ ವಿಧೇಶೀ ಪೋರ್ಟ್‌ಫೋಲಿಯೋ ಹೂಡಿಕೆಗಳು ಹೊರಹೋಗುವುದು ಹೆಚ್ಚಾಗಿದೆ. ಈ ಅಕ್ಟೋಬರ್ ತಿಂಗಳಲ್ಲಿ ಮೂರು ವಾರದಲ್ಲೇ ಎಫ್‌ಪಿಐಗಳು ಭಾರತೀಯ ಈಕ್ವಿಟಿ ಮಾರುಕಟ್ಟೆಗಳಿಂದ ಸುಮಾರು 6 ಸಾವಿರ ಕೋಟಿ ರೂಪಾಯಿ ಹಣ ಹಿಂಪಡೆದಿದ್ದಾರೆ. ಅಕ್ಟೋಬರ್ 1ರಿಂದ 21ರವರೆಗೆ ಎಫ್‌ಪಿಐನಿಂದ 5992 ಕೋಟಿ ರೂ ಹೂಡಿಕೆ ವಾಪಸ್ಸಾಗಿದೆ. ಸೆಪ್ಟೆಂಬರ್ ತಿಂಗಳಿಗೆ ಹೋಲಿಸಿದರೆ ತುಸು ಕಡಿಮೆ ಇದೆ. ಈ ವರ್ಷ ಇದುವರೆಗೂ ಎಫ್‌ಪಿಐ ಹಿಂಪಡೆದ ಬಂಡವಾಳದ ಮೊತ್ತ 1.75 ಲಕ್ಷ ಕೋಟಿ ರೂ ಎಂದು ಮಾಹಿತಿ ತಿಳಿದುಬಂದಿದೆ.

ಈ ವರ್ಷ ಎಫ್‌ಪಿಐಗಳು ಹೂಡಿಕೆ ಹಿಂಪಡೆಯಲು ಕಾರಣಗಳು ಕೆಲವುಂಟು. ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವುದು ಒಂದು ಕಾರಣ. ಮತ್ತೊಂದು, ಅಮೆರಿಕದ ಫೆಡರಲ್ ಬ್ಯಾಂಕ್ ಬಡ್ಡಿ ದರಗಳನ್ನು ಹೆಚ್ಚಿಸಿರುವುದರಿಂದ ಅಲ್ಲಿಯ ಸರ್ಕಾರಿ ಟ್ರೆಜರಿ ಬಾಂಡ್‌ಗಳ ಮೇಲೆ ಹೂಡಿಕೆ ಮಾಡುವುದು ಹೆಚ್ಚಾಗಿದೆ. ಭಾರತದ ಈಕ್ವಿಟಿ ಮಾರುಕಟ್ಟೆಗಿಂತ ಟ್ರೆಜರಿ ಬಾಂಡ್‌ಗಳು ಹೂಡಿಕೆದಾರರಿಗೆ ಆಕರ್ಷಕ ಎನಿಸಿವೆ.

ಎಫ್‌ಪಿಐ ಓಟಕ್ಕೆ ಬ್ರೇಕ್? : ಬಹುತೇಕ ಈ ಹಣವನ್ನು ವಿಧೇಶೀ ಪೋರ್ಟ್‌ಫೋಲಿಯೋ ಹೂಡಿಕೆದಾರರು ಅಮೆರಿಕದ ಮಾರುಕಟ್ಟೆಗೆ ವಾಪಸ್ ತೆಗೆದುಕೊಂಡು ಹೋಗುತ್ತಿದ್ದಾರೆ. ಈ ಪ್ರಕ್ರಿಯೆ ಇನ್ನೂ ಮುಂದುವರಿಯುವ ಸಾಧ್ಯತೆ ಇದೆಯಾದರೂ ಕೆಲ ಮಾರುಕಟ್ಟೆ ವಿಶ್ಲೇಷಕರ ಪ್ರಕಾರ, ಹೆಚ್ಚು ಪ್ರಮಾಣದ ಬಂಡವಾಳ ಹೊರಹೋಗುವ ಸಾಧ್ಯತೆ ಕಡಿಮೆ. ಯಾಕೆಂದರೆ, ಕಳೆದ ಕೆಲ ದಿನಗಳಿಂದ ವಿಧೇಶೀ ಹೂಡಿಕೆದಾರರು ಭಾರತದಿಂದ ಷೇರುಪೇಟೆಯಿಂದ ಹೂಡಿಕೆ ಹಿಂಪಡೆಯುವ ಪ್ರಮಾಣ ಬಹಳ ಕಡಿಮೆ ಆಗಿದೆ.

"ಮುಂದಿನ ದಿನಗಳಲ್ಲಿ ಎಫ್‌ಪಿಐಗಳು ತೀರಾ ಹೆಚ್ಚು ಮಾರಾಟಕ್ಕೆ ಮುಂದಾಗುವುದು ಅನುಮಾನ. ಆದರೆ, ಡಾಲರ್ ಬಲ ತಗ್ಗಲು ಆರಂಭವಾದ ಬಳಿಕವಷ್ಟೇ ಭಾರತದ ಈಕ್ವಿಟಿ ಮಾರುಕಟ್ಟೆಯಲ್ಲಿ ಅವರು ಖರೀದಿಗೆ

ಮುಂದಾಗಬಹುದು. ಆದರೆ, ಅಮೆರಿಕದ ಹಣದುಬ್ಬರ ಸ್ಥಿತಿ ಮತ್ತು ಫೆಡರಲ್ ಬ್ಯಾಂಕ್‌ನ ಹಣಕಾಸು ನೀತಿಯ ಮೇಲೆ ಇವೆಲ್ಲಾ ಅವಲಂಬಿತವಾಗಿವೆ" ಎಂದು ತಜ್ಞರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಸಂದಿಗ್ಧತೆಯಲ್ಲಿ ವಿಧೇಶೀ ಹೂಡಿಕೆದಾರರು : ಕುತೂಹಲವೆಂದರೆ ದೇಶೀಯ ಸಾಂಸ್ಥಿಕ ಹೂಡಿಕೆದಾರರು (ಡಿಐಐ) ಮತ್ತು ರೀಟೇಲ್ ಇನ್ವೆಸ್ಟರ್‌ಗಳು ಸಾಕಷ್ಟು ಖರೀದಿ ಪ್ರಕ್ರಿಯೆಯಲ್ಲಿರುವುದರಿಂದ ಎಫ್‌ಪಿಐ ನಷ್ಟ ಅಷ್ಟಾಗಿ ಗಂಭೀರವಾಗಿ ಕಾಣುತ್ತಿಲ್ಲ. ಈಗ ಸ್ಥಿತಿ ಹೇಗಿದೆ ಎಂದರೆ ಫಾರೀನ್ ಪೋರ್ಟ್‌ಫೋಲಿಯೋ ಹೂಡಿಕೆದಾರರು ತಾವು ಮಾರಾಟ ಮಾಡಿದ ಷೇರುಗಳನ್ನು ಮತ್ತೆ ಖರೀದಿಸಬೇಕೆಂದರೆ ಅಧಿಕ ಬೆಲೆ ತೆರಬೇಕಾಗುತ್ತದೆ. ಈ ವಾಸ್ತವ ಸ್ಥಿತಿ ಅರಿವಾಗುತ್ತಿರುವಂತೆಯೇ ಎಫ್‌ಪಿಐಗಳು ತಮ್ಮ ಷೇರು ಮಾರಾಟದ ಭರಾಟೆಯನ್ನು ತಗ್ಗಿಸಿದ್ದಾರೆ. ಜಿಯೋಜಿತ್ ಫೈನಾನ್ಷಿಯಲ್ ಸರ್ವಿಸಸ್‌ನ ಚೀಫ್ ಇನ್ವೆಸ್ಟ್‌ಮೆಂಟ್ ಸ್ಟ್ರಾಟೆಜಿಸ್ಟ್ ವಿ ಕೆ ವಿಜಯಕುಮಾರ್ ಕೂಡ ಇದೇ ಅಭಿಪ್ರಾಯ ಅನುಮೋದಿಸುತ್ತಾರೆ.

ಸೆಪ್ಟೆಂಬರ್ ತಿಂಗಳಲ್ಲಿ ಎಫ್‌ಪಿಐನಿಂದ ಹಿಂಪಡೆಯಲಾದ ಬಂಡವಾಳ 7,600 ಕೋಟಿ ರೂ ಆಗಿತ್ತು. ಅಕ್ಟೋಬರ್‌ನ ಮೊದಲೆರಡು ವಾರದಲ್ಲಿ ವಿಧೇಶೀ ಹೂಡಿಕೆದಾರರಿಂದ ಷೇರು ಮಾರಾಟ ಜೋರಾಗಿಯೇ ಇತ್ತು. ಆದರೆ, ಕಳೆದ ಕೆಲ ದಿನಗಳಿಂದ ಇದು ತಗ್ಗಿದೆ.

ಆಗಸ್ಟ್‌ನಲ್ಲಿ ಹೆಚ್ಚು ಹೂಡಿಕೆ : ಕಳೆದ ವರ್ಷದ ಅಕ್ಟೋಬರ್ ತಿಂಗಳಿಂದ ಭಾರತೀಯ ಈಕ್ವಿಟಿ ಮಾರುಕಟ್ಟೆಯಿಂದ ಎಫ್‌ಪಿಐಗಳು ಹೂಡಿಕೆ ಹಿಂಪಡೆಯುವ ಕಾರ್ಯ ಚಾಲ್ತಿಗೊಂಡಿತ್ತು. ಸತತ ಒಂಬತ್ತು ತಿಂಗಳು ಇದೇ ಟ್ರೆಂಡ್ ಇದ್ದದ್ದು. ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮಾತ್ರ ಎಫ್‌ಪಿಐಗಳು ಮಾರಾಟಕ್ಕಿಂತ ಖರೀದಿ ಹೆಚ್ಚು ಮಾಡಿದ್ದರು. ಜುಲೈನಲ್ಲಿ ಎಫ್‌ಪಿಐಗಳಿಂದ ಆದ ನಿವ್ವಳ ಹೂಡಿಕೆ 5,000 ಕೋಟಿ ಆಗಿತ್ತು. ಆಗಸ್ಟ್ ತಿಂಗಳಲ್ಲಿ ಇದು ಬರೋಬ್ಬರಿ 51,200 ಕೋಟಿ ರೂ ಆಗಿತ್ತು. ಇವೆರಡು ತಿಂಗಳು ಬಿಟ್ಟರೆ ಉಳಿದಂತೆ ಕಳೆದ 12 ತಿಂಗಳು ಎಫ್‌ಪಿಐಗಳು ಭಾರತದಿಂದ ಹೂಡಿಕೆ ಹಿಂಪಡೆಯುವ ಇರಾದೆಯನ್ನೇ ತೋರಿಸಿವೆ.

ಹಣದುಬ್ಬರ ವಿರುದ್ಧದ ಹೋರಾಟ ಸುದೀರ್ಘ ಮತ್ತು ಪ್ರಯಾಸಕರ ಎಂದ ಆರ್‌ಬಿಐ

ಹೊಸದಿಲ್ಲಿ : ಹಣದುಬ್ಬರ ನಿಯಂತ್ರಣಕ್ಕಾಗಿ ಭಾರತ ನಡೆಸುತ್ತಿರುವ ಹೋರಾಟ ಸುದೀರ್ಘ ಮತ್ತು ಪ್ರಯಾಸಕರ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹೇಳಿದೆ. ಅಕ್ಟೋಬರ್ ತಿಂಗಳ ತನ್ನ ಬುಲೆಟಿನ್‌ನಲ್ಲಿ ಈ ಬಗ್ಗೆ ಹೇಳಿದ್ದು, "ಆರ್ಥಿಕ ಅನಿಶ್ಚಿತತೆಯ ನಡುವೆ ಹಣಕಾಸು ನೀತಿಗಳ ಮಾರ್ಪಾಟಿನೊಂದಿಗೆ ಚಿಲ್ಲರೆ ವಹಿವಾಟನ್ನು ಎದುರಿಸಬೇಕಾಗಿದೆ," ಎಂದು ತಿಳಿಸಿದೆ. ಅಖಿಲ ಭಾರತ ಗ್ರಾಹಕ ದರ ಸೂಚ್ಯಂಕದಲ್ಲಿ (ಕನ್ನೂಮರ್ ಪ್ರೈಸ್ ಇಂಡೆಕ್ಸ್-ಸಿಐಐ) ಚಿಲ್ಲರೆ ಹಣದುಬ್ಬರ ಕಳೆದ ವರ್ಷಕ್ಕೆ ಹೋಲಿಸಿದರೆ ಸೆಪ್ಟೆಂಬರ್‌ನಲ್ಲಿ ಶೇ.7.4ಕ್ಕೆ ಹೆಚ್ಚಳವಾಗಿದ್ದು, ಆಗಸ್ಟ್‌ನಲ್ಲಿ ಶೇ.7ರಷ್ಟು ದಾಖಲಾಗಿತ್ತು. ಆಹಾರ ಹಣದುಬ್ಬರ ಸೆಪ್ಟೆಂಬರ್‌ನಲ್ಲಿ ಶೇ.8.4ಕ್ಕೆ ಹೆಚ್ಚಳವಾಗಿದ್ದರೆ, ಆಗಸ್ಟ್‌ನಲ್ಲಿ ಇದು ಶೇ.7.6 ತಲುಪಿತ್ತು. ಇದರಿಂದ ಮುಖ್ಯ ಹಣದುಬ್ಬರದಲ್ಲಿ ಏರಿಕೆ ಕಂಡುಬಂದಿದೆ.

ಸೆಪ್ಟೆಂಬರ್‌ನಲ್ಲಿ ಗರಿಷ್ಠ ಪ್ರಮಾಣ ತಲುಪಿರುವ ರಿಟೇಲ್ ಹಣದುಬ್ಬರವು ರೆಮೋ ದರ ಏರಿಕೆಯಂಥ ಸುಧಾರಣೆಗಳೊಂದಿಗೆ ನಿಯಂತ್ರಣಕ್ಕೆ ಬರಲಿದೆ ಎಂಬ ನಿರೀಕ್ಷೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಇದೆ. ಹಣದುಬ್ಬರವು ಸತತ ಮೂರು ತ್ರೈಮಾಸಿಕ ಅವಧಿಯಲ್ಲೂ ಸಹನೀಯ ವಲಯವನ್ನು ಮೀರಿ ಮುಂದುವರಿದಿದೆ. ಪ್ರತಿರೋಧ ತೋರದೇ ಹೋದರೆ, ಹಣದುಬ್ಬರದ ಗತಿಯನ್ನು ನಿಯಂತ್ರಿಸಲು ಹಣಕಾಸು ನೀತಿಯಲ್ಲಿ ಮರು ನಿರೂಪಣೆ ಮಾಡಬೇಕಾಗುತ್ತದೆ," ಎಂದು ಆರ್‌ಬಿಐ ಅಭಿಪ್ರಾಯಪಟ್ಟಿದೆ. ದೇಶದಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಉತ್ಪಾದನಾ ಹಾಗೂ ಸೇವಾ ವಲಯದಲ್ಲಿ ಉತ್ಪಾದನೆ ವೆಚ್ಚ ಗಣನೀಯವಾಗಿ ಹೆಚ್ಚಳವಾಗಿದ್ದು, ಇದು ಮಾರಾಟದ ಮೇಲೆ ಪರಿಣಾಮ ಬೀರಿದೆ.

ಡಿಸೆಂಬರ್‌ನಲ್ಲಿ ರೆಪೋ ದರ ಮತ್ತು ಏರಿಕೆ? : ಹಣದುಬ್ಬರ ನಿಗ್ರಹಿಸುವ ನಿಟ್ಟಿನಲ್ಲಿ ಡಿಸೆಂಬರ್‌ನಲ್ಲಿ ನಡೆಯುವ ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿ ಪರಾಮರ್ಶೆ ಸಭೆಯಲ್ಲಿ ರೆಪೋ ದರವನ್ನು ಶೇ.0.50ರಷ್ಟು ಏರಿಕೆ ಮಾಡುವ ಸಾಧ್ಯತೆಗಳಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ದಿ ದಾವಣಗೆರೆ ಅರ್ಬನ್ ಕೋ-ಆಪ್ ಬ್ಯಾಂಕಿನ 61ನೇ ವಾರ್ಷಿಕ ಸರ್ವಸದಸ್ಯರ ಮಹಾಸಭೆ



ದಾವಣಗೆರೆ : ದಿ ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ 61ನೇ ವಾರ್ಷಿಕ ಸರ್ವಸದಸ್ಯರ ಮಹಾಸಭೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಕೋಗುಂಡಿ ಬಕ್ಕೇಶಪ್ಪ ನವರು ಉದ್ಘಾಟಿಸಿ ಮಾತನಾಡಿ ಲಾಭ ಗಳಿಸುವುದರ ಜೊತೆಗೆ ಒಂದು ಬ್ಯಾಂಕಿನ ಸದೃಢತೆಯನ್ನು ಪ್ರತಿಬಿಂಬಿಸುವ ಅನುತ್ಪಾದಕ ಆಸ್ತಿ ಪ್ರಮಾಣ (ಎನ್‌ಪಿಎ)ವನ್ನು ಗಮನಾರ್ಹವಾಗಿ ಕಡಿಮೆ ಮಾಡುವಲ್ಲಿ ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಸಾಧನೆ ಮಾಡಿದೆ ಎಂದರು. ಬಹುತೇಕ ಬ್ಯಾಂಕ್‌ಗಳು ಲಾಭ ಗಳಿಕೆಯಲ್ಲಿ ಮುಂಚೂಣಿಯಲ್ಲಿವೆ. ಆದರೆ, ಲಾಭದ ಜೊತೆಗೆ ಅದಕ್ಕಿಂತಲೂ ಮಹತ್ವ ಪಡೆದುಕೊಂಡಿರುವ ಮತ್ತು ಬ್ಯಾಂಕಿನ ಕ್ಷೇಮದ ದೃಷ್ಟಿಯಿಂದ ಎನ್‌ಪಿಎ ಕಡಿಮೆ ಮಾಡುವಲ್ಲಿ ದಾವಣಗೆರೆ ಅರ್ಬನ್ ಬ್ಯಾಂಕ್ ಸಾಧನೆ ಮಾಡುವಲ್ಲಿ ಮುಂಚೂಣಿಯಲ್ಲಿದೆ ಎಂದು ಅವರು ತಿಳಿಸಿದರು. ಬ್ಯಾಂಕಿನ ಕಾರ್ಯನಿರ್ವಾಹಕ ಮಂಡಳಿ ಮತ್ತು ಸಿಬ್ಬಂದಿ ವರ್ಗದವರ ನಿರಂತರ ಪ್ರಯತ್ನದಿಂದಾಗಿ ಅನುತ್ಪಾದಕ ಸಾಲಗಳ ಮತ್ತು ಕಟ್ಟು ಬಾಕಿ ಸಾಲಗಳ ವಸೂಲಾತಿ ಕಾರ್ಯವನ್ನು ಯೋಜನಾಬದ್ಧವಾಗಿ ನಡೆಸಿದ್ದರಿಂದ ಅನುತ್ಪಾದಕ ಸಾಲಗಳ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡಲು ಸಾಧ್ಯವಾಗಿದೆ ಎಂದು ಅವರು ಸಂತಸ ಹಂಚಿಕೊಂಡರು.

ಬ್ಯಾಂಕಿನ ಪ್ರಗತಿ ಪರಿಶೀಲನೆಗೆಂದು ಈಚೆಗೆ ಆಗಮಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ ಅಧಿಕಾರಿಗಳು, ಲಾಭ ಮತ್ತು ಎನ್‌ಪಿಎಯಲ್ಲಿನ ಸಾಧನೆಯನ್ನು ಪ್ರಶಂಸಿಸಿದ್ದಾರೆ. ಅಲ್ಲದೇ, ಕೋವಿಡ್ ಸಂದರ್ಭದಲ್ಲಿ ಸಾಲ ಪಡೆದ ಗ್ರಾಹಕರಿಗೆ ಅವರ ಬಡ್ಡಿದರದಲ್ಲಿ ಶೇ.1ರಷ್ಟು ರಿಯಾಯಿತಿ ಕೊಟ್ಟಿರುವುದನ್ನು ಗಮನಿಸಿ, ಇದು ಹೊಸ ಪ್ರಯೋಗ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಬ್ಯಾಂಕಿನ ಉಪಾಧ್ಯಕ್ಷ ಅಂದನೂರು ಮುಪ್ಪಣ್ಣ ಮಾತನಾಡಿ ದಾವಣಗೆರೆ ಅರ್ಬನ್ ಬ್ಯಾಂಕ್ ಹೊಂದಿರುವ ನಾಲ್ಕು ಸ್ವಂತ ಕಟ್ಟಡಗಳಲ್ಲಿ ಸೋಲಾರ್ ಪ್ಲಾನ್‌ಲ್ ಆಳವಡಿಸಲಾಗಿದ್ದು, ಇದರಿಂದ ವಿದ್ಯುಚ್ಛಕ್ತಿ ವೆಚ್ಚದಲ್ಲಿ ಉಳಿತಾಯವಾಗಿರುವುದು ಗಮನಾರ್ಹವಾಗಿದೆ ಎಂದರು.

ಬ್ಯಾಂಕಿನ ಹಿರಿಯ ನಿರ್ದೇಶಕ ಬಿ.ಸಿ. ಉಮಾಪತಿ ಯವರು ಮಾತನಾಡಿ ಸಹಕಾರಿ ಬ್ಯಾಂಕುಗಳಿಗೆ ಕಾಯ್ದೆ, ನಿಯಮ ಮತ್ತು ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ದೇಶನಗಳತ್ತ ಹೆಚ್ಚು ಗಮನಹರಿಸಬೇಕಾದ ಅನಿವಾರ್ಯತೆ ಒಂದೆಡೆ ಇದ್ದರೆ, ಇನ್ನೊಂದೆಡೆ ಬ್ಯಾಂಕಿನ ವ್ಯವಹಾರ ಅಭಿವೃದ್ಧಿ, ವೈವಿಧ್ಯತೆ ಮತ್ತು ಲಾಭದ ಕಡೆ ಗಮನ ನೀಡಬೇಕಾದ ಅವಶ್ಯಕತೆಯೂ ಇದೆ ಎಂದು ಸದಸ್ಯರಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾದರು.

ಬ್ಯಾಂಕಿನ ಹಿರಿಯ ನಿರ್ದೇಶಕರಾದ ಟಿ.ಎಸ್. ಜಯರುದ್ರೇಶ್ ಮಾತನಾಡಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಡಿಜಿಟಲ್ ತಂತ್ರಜ್ಞಾನದ ಅವಶ್ಯಕತೆಯನ್ನು ಅರಿತು ಇಮಿಡಿಯಟ್ ಪೇಮೆಂಟ್ ಸರ್ವಿಸ್ (IMPS) ಸೌಲಭ್ಯವನ್ನು ಗ್ರಾಹಕರಿಗೆ ಒದಗಿಸಲು ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಲೋಕಾರ್ಪಣೆ ಮಾಡಲಾಗುವುದು. ಅಲ್ಲದೇ, ಬ್ಯಾಂಕಿನ ಮೊಬೈಲ್ ಆಪ್‌ನಲ್ಲಿ ಆರ್‌ಟಿಎಸ್ / ನೆಫ್ಟಿ ಮಾಡುವ ಅವಕಾಶವನ್ನು ನೀಡಲಾಗಿದ್ದು, ಗ್ರಾಹಕರು ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ಮಹಾಸಭೆಯಲ್ಲಿ ಬ್ಯಾಂಕಿನ ಎಲ್ಲಾ ಆಡಳಿತ ಮಂಡಳಿ ನಿರ್ದೇಶಕರುಗಳಾದ ಮತ್ತಿಹಳ್ಳಿ ವೀರಣ್ಣ, ಪಲ್ಲಾಗಟ್ಟಿ ಶಿವಾನಂದಪ್ಪ, ಎಂ. ಚಂದ್ರಶೇಖರ್, ದೇವರಮನಿ ಶಿವಕುಮಾರ್, ಅಜ್ಜಂಪುರ ಶೆಟ್ಟು ವಿಜಯಕುಮಾರ್, ಶ್ರೀಮತಿ ಸುರೇಖಾ ಎಂ. ಚಿಗಟೇರಿ, ಕಂಚಿಕೇರಿ ಮಹೇಶ್, ಎಸ್. ರಾಘವೇಂದ್ರ, ಇ.ಎಂ. ಮಂಜುನಾಥ, ವಿ. ವಿಕ್ರಮ್, ಶ್ರೀಮತಿ ಎ.ಆರ್. ಅರ್ಚನಾ, ವೃತ್ತಿಪರ ನಿರ್ದೇಶಕರುಗಳಾದ ಮುಂಡಾಸ್ ವಿರೇಂದ್ರ, ಮಲ್ಲಿಕಾರ್ಜುನ ಕಣವಿ, ವಿಶೇಷ ಆಹ್ವಾನಿತರಾದ ಬೆಳ್ಳೂಡಿ ಮಂಜುನಾಥ, ಎಂ. ದೊಡ್ಡಪ್ಪ, ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಬೆಳಗಾವಿ ಬಸವರಾಜಪ್ಪ, ಜಂಬಗಿ ರಾಧೇಶ, ಕೆ. ಕೊಟ್ಟೇಶ್, ಷೇರುದಾರ ಸದಸ್ಯರು, ಗ್ರಾಹಕರು ಹಾಗೂ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಡಿ.ವಿ. ಆರಾಧ್ಯಮಠ್, ಉಪಪ್ರಧಾನ ವ್ಯವಸ್ಥಾಪಕ ಬಿ.ಎಸ್. ಮಲ್ಲೇಶ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಎಂ.ಸಿ.ಸಿ. ಬ್ಯಾಂಕಿನ ಶಿರ್ವ ಶಾಖೆಯ ಗ್ರಾಹಕ ಸಂಪರ್ಕ ಸಭೆ

ಬ್ಯಾಂಕಿನ ಶತಮಾನೋತ್ಸರ ದಶಮಾನೋತ್ಸವದ ಅಂಗವಾಗಿ ಮಂಗಳೂರು ಕಛೇರಿ ಕೋ-ಅಪರೇಟಿವ್ ಬ್ಯಾಂಕ್ ಲಿಮಿಟೆಡ್ (ಎಂ.ಸಿ.ಸಿ. ಬ್ಯಾಂಕ್) ಶಿರ್ವ ಶಾಖೆಯ ಗ್ರಾಹಕ ಸಂಪರ್ಕ ಸಭೆಯನ್ನು ಆಕ್ಟೋಬರ್ 9ರ ಭಾನುವಾರದಂದು, ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಅನಿಲ್ ಲೋಬೊರವರ ಅಧ್ಯಕ್ಷತೆಯಲ್ಲಿ ಜರುಗಿತು. ಶಿರ್ವದ ಸಾವುರ್ ಮಾತಾ ಚರ್ಚಿನ ಧರ್ಮಗುರುಗಳಾದ ವಂದನೀಯ ಗುರು ಡಾ|| ಲೆಸ್ಲಿ ಕ್ಲಿಪ್ಪರ್ಡ್ ಡಿಸೋಜಾರವರು ದೀಪ ಬೆಳಗಿಸುವ ಮೂಲಕ ಗ್ರಾಹಕರ ಸಭೆಯನ್ನು ಉದ್ಘಾಟಿಸಿ ಭಾರತದ ಮಾಜಿ ರಾಷ್ಟ್ರಪತಿ ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಮಾತುಗಳನ್ನು ಉಲ್ಲೇಖಿಸಿ “ಕನಸುಗಳನ್ನು ತಮ್ಮ ಕಾರ್ಯಗಳಲ್ಲಿ ಪರಿವರ್ತಿಸಿ ಅವುಗಳನ್ನು ವಾಸ್ತವಕ್ಕೆ ಪರಿವರ್ತಿಸಬೇಕು ಮತ್ತು ಕಂಡ ಕನಸುಗಳನ್ನು ಗಾಳಿಯಲ್ಲಿ ತೂರಿ ಬಿಡಬಾರದು” ಈ ನುಡಿಗಳಂತೆ ಎಂ.ಸಿ.ಸಿ. ಬ್ಯಾಂಕ್, ಸಂಸ್ಥಾಪಕರ ಕನಸುಗಳನ್ನು ನನಸಾಗಿಸಿ ಪ್ರಗತಿಯ ಪಥದಲ್ಲಿ ಸಾಗುತ್ತಿರುವುದಕ್ಕೆ ಅಭಿನಂದಿಸಿದರು.

ಪ್ರತಿಯೊಬ್ಬ ಗ್ರಾಹಕರು ಉತ್ತಮ ಸೇವೆಯನ್ನು ಬಯಸುತ್ತಾರೆ ಮತ್ತು ಆ ಉತ್ತಮ ಸೇವೆಯು



ಎಂ.ಸಿ.ಸಿ. ಬ್ಯಾಂಕಿನಲ್ಲಿ ಸಿಬ್ಬಂದಿಗಳು ನೀಡುವ ನಗುಮುಖದ ಸೇವೆಯಾಗಿದೆ. ಹಾಗೇನೇ ಬ್ಯಾಂಕ್ ಉತ್ತಮ ಲಾಭ ಗಳಿಸುತ್ತಿರುವುದನ್ನು ಅವರು ಶ್ಲಾಘಿಸಿ ಆ ಲಾಭದ ಭಾಗವನ್ನು ಬಡ ಜನರಿಗೆ ಸಹಾಯ ಮಾಡಲು ಬಳಸಿಕೊಳ್ಳಬೇಕು ಎಂದು ಹೇಳಿದರು.

ಕುರ್ಕಾಲ್ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೀಮಾ ಡಿಸೋಜಾ, ಉದ್ಯಮಿ ಕೆ. ಬಾಲಕೃಷ್ಣ ಕಾಮತ್, ಎಂ.ಡಿ.ಆರ್.ಟಿ. - ಎಲ್.ಐ.ಸಿ. ಆಫ್ ಇಂಡಿಯಾ, ಮೆಲ್ಬೋನ್ ಮ್ಯಾಕ್ಲಿನ್ ಆರಾನ್ಯಾ ಸ್ಕೈ ನೆಟ್ ಮೀಡಿಯಾ ಪ್ರೈ. ಲಿಮಿಟೆಡ್ ಸಂಸ್ಥಾಪಕ ಕ್ಲೇವಿಯರ್ ಡಿಮೆಲ್ಟೋ, ಶಿರ್ವ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷ ಹಸನಬ್ಬ

ಗೌರವ ಅತಿಥಿಗಳಾಗಿದ್ದರು. ಬ್ಯಾಂಕಿನ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವಾ ನಿರ್ದೇಶಕರುಗಳಾದ ಹೆರಾಲ್ಡ್ ಮೊಂತೇರೊ, ಡಾ|| ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಡೇವಿಡ್ ಡಿಸೋಜಾ, ಆಂಡ್ರ್ಯೂ ಡಿಸೋಜಾ, ಫೆಲಿಕ್ಸ್ ಡಿಕ್ರೂಜ್, ಉಪ ಮಹಾಪ್ರಬಂಧಕ ರಾಜ್ ಎಪ್. ಮಿನೆಜಸ್ ಇವರೆಲ್ಲರೂ ಈ ಸಭೆಯಲ್ಲಿ ಉಪಸ್ಥಿತರಿದ್ದರು.

ಮಹಾಪ್ರಬಂಧಕ ಸುನಿಲ್ ಮಿನೆಜಸ್‌ರವರು ಗ್ರಾಹಕರ ಸಭೆಯ ಮಹತ್ವವನ್ನು ವಿವರಿಸಿದರು. ಶಿರ್ವ ಶಾಖೆಯ ನಿರ್ದೇಶಕರಾದ ಎಲ್ಲೋಯ್ ಕಿರಣ್ ಕ್ರಾಸ್ತಾರವರು ಸ್ವಾಗತಿಸಿ ಶಾಖಾ ಪ್ರಬಂಧಕ ಮೆರಿಯನ್ ಡಿಕುನ್ಹಾರವರು ವಂದಿಸಿದರು. ಆಲ್ವಿನ್ ದಾಂತಿ ನಿರೂಪಿಸಿದರು.

ಎಂ.ಸಿ.ಸಿ. ಬ್ಯಾಂಕಿನ ಪುತ್ತೂರು ಶಾಖೆಯ ಗ್ರಾಹಕ ಸಂಪರ್ಕ ಸಭೆ

ಬ್ಯಾಂಕಿನ ಶತಮಾನೋತ್ಸರ ದಶಮಾನೋತ್ಸವದ ಅಂಗವಾಗಿ ಎಂ.ಸಿ.ಸಿ. ಬ್ಯಾಂಕ್ ಲಿಮಿಟೆಡ್, ಪುತ್ತೂರು ಶಾಖೆಯ ಗ್ರಾಹಕ ಸಂಪರ್ಕ ಸಭೆಯು ಬ್ಯಾಂಕಿನ ಅಧ್ಯಕ್ಷರಾದ ಅನಿಲ್ ಲೋಬೊರವರು ಅಧ್ಯಕ್ಷತೆಯಲ್ಲಿ ಜರುಗಿತು.

ಸಂತ ಫಿಲೋಮಿನ ಕಾಲೇಜು, ಪುತ್ತೂರು, ಇದರ ಕ್ಯಾಂಪಸ್ ನಿರ್ದೇಶಕರಾದ ವಂದನೀಯ ಗುರು ಸ್ವಾಮಿ ಪಿಂಟೊರವರು ದೀಪ ಬೆಳಗಿಸುವ ಮೂಲಕ ಗ್ರಾಹಕರ ಸಭೆಯನ್ನು ಉದ್ಘಾಟಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು “ಬ್ಯಾಂಕಿಂಗ್‌ನ ತೊಟ್ಟಿಲು” ಎಂದು ಕರೆಯಲ್ಪಟ್ಟವೆ. ಈ ಎರಡು ಜಿಲ್ಲೆಗಳಿಂದ ಅನೇಕ ಬ್ಯಾಂಕುಗಳು ಉದ್ಭವಗೊಂಡಿವೆ. ಇದಲ್ಲದೆ ಬ್ಯಾಂಕಿಂಗ್ ಒಂದು ವ್ಯವಹಾರವಾಗಿದ್ದು, ದಿನನಿತ್ಯದ ವ್ಯವಹಾರದಲ್ಲಿ ಹಲವು ಅಡೆತಡೆಗಳು ಎದುರಾಗಿವೆ ಎಂದು ಹೇಳಿದರು. ಎಂ.ಸಿ.ಸಿ. ಬ್ಯಾಂಕ್ ಈ ಎಲ್ಲಾ ಅಡೆತಡೆಗಳನ್ನು ದಾಟಿ ಯಶಸ್ಸು ಸಾಧಿಸಿದೆ. ಪ್ರಸ್ತುತ ಎಲ್ಲರೂ ತಮ್ಮ ಹಣವನ್ನು ಹೂಡಿಕೆ ಮಾಡಲು ಬಯಸುತ್ತಾರೆ ಮತ್ತು ಇದಕ್ಕಾಗಿ ಬ್ಯಾಂಕ್ ಒಂದು ಅಡಿಪಾಯವಾಗಿದೆ. ಆದುದರಿಂದ ನಂಬಿಕೆ ಮತ್ತು ಭರವಸೆಯ ಆಧಾರದ ಮೇಲೆ ನಾವು ಬ್ಯಾಂಕಿಂಗ್ ವ್ಯವಹಾರದಲ್ಲಿ ಮುಂದುವರಿಯಬೇಕು, ಹಾಗೇನೇ ಸಮಾಜದ ಉದ್ಗಾರತೆಯ ಕಾರ್ಯಗಳಲ್ಲಿ ಬ್ಯಾಂಕ್ ಸಹ ತನ್ನನ್ನು ತಾನು ತೊಡಗಿಸಿಕೊಳ್ಳಬೇಕು ಎಂದು ಹೇಳಿ, ಬ್ಯಾಂಕಿನ ಶತಮಾನೋತ್ಸರ ದಶಮಾನೋತ್ಸವ ಆಚರಿಸುವ ಶುಭ ಸಂದರ್ಭದಲ್ಲಿ ಅಧ್ಯಕ್ಷರು ಮತ್ತು ಅಡಳಿತ ಮಂಡಳಿಗೆ ಶುಭ ಹಾರೈಸಿದರು.

ಪುತ್ತೂರು ಆದರ್ಶ ಆಸ್ಪತ್ರೆಯ ಡಾ|| ಎಂ. ಕೆ. ಪ್ರಸಾದ್ ಭಂಡಾರಿ, ಉದ್ಯಮಿ



ಮತ್ತು ಚೇಂಬರ್ ಆಫ್ ಕೋಮರ್ಸ್‌ನ ಅಧ್ಯಕ್ಷರಾದ ಜೋನ್ ಕುಟಿನ್ಹಾ ಗೌರವಾನ್ವಿತ ಅತಿಥಿಗಳಾಗಿದ್ದರು. ಬ್ಯಾಂಕಿನ ಉಪಾಧ್ಯಕ್ಷರಾದ ಜೆರಾಲ್ಡ್ ಜೂಡ್ ಡಿಸಿಲ್ವಾ, ನಿರ್ದೇಶಕರುಗಳಾದ ಹೆರಾಲ್ಡ್ ಮೊಂತೇರೊ, ಅನಿಲ್ ಪತ್ರಾವೊ, ಆಂಡ್ರ್ಯೂ ಡಿಸೋಜಾ, ಫೆಲಿಕ್ಸ್ ಡಿಕ್ರೂಜ್, ಆಲ್ವಿನ್ ಪ್ರಶಾಂತ್ ಮೊಂತೇರೊ ಮತ್ತು ಉಪ ಪ್ರಧಾನ ವ್ಯವಸ್ಥಾಪಕ ರಾಜ್ ಮಿನೆಜಸ್ ಹಾಜರಿದ್ದರು.

ಮಹಾಪ್ರಬಂಧಕ ಸುನಿಲ್ ಮಿನೆಜಸ್‌ರವರು ಗ್ರಾಹಕರ ಸಭೆಯ ಮಹತ್ವವನ್ನು ಸಭೆಗೆ ವಿವರಿಸಿದರು. ಪುತ್ತೂರು ಶಾಖಾ ಸಹಾಯಕ ನಿರ್ದೇಶಕರಾದ ಜೆ.ಪಿ. ರೊಡ್ರಿಗಸ್‌ರವರು ಸ್ವಾಗತಿಸಿದರು. ಪುತ್ತೂರು ಶಾಖೆಯ ವ್ಯವಸ್ಥಾಪಕ ಶರಣ್ ಪಿಂಟೊರವರು ವಂದಿಸಿ ಪ್ರಕಾಶ್ ಸಿಕ್ಲೇರಾ ನಿರೂಪಿಸಿದರು.



ಆರ್‌ಬಿಐ ಹೊಸ ಮಾರ್ಗಸೂಚಿ

ಬ್ಯಾಂಕಿನಿಂದ ಪಡೆದ ಸಾಲ ಸರಿಯಾದ ಸಮಯಕ್ಕೆ ಕಟ್ಟದಿದ್ದರೆ ಏನಾಗುತ್ತೆ?



ಸಾಲ ಮಾಡಿಯಾದ್ರೂ ತುಪ್ಪ ತಿನ್ನು ಅಂತ ಹೇಳೋದನ್ನು ಎಲ್ಲರೂ ಕೇಳಿದ್ದೇವೆ. ಸಾಲ ಮಾಡದೋರು ಯಾರವ್ರೆ..? ಎಷ್ಟೇ ಸಂಪಾದನೆ ಮಾಡಿದರೂ ಇಂದಿನ ಕಾಲದಲ್ಲಿ ಸಾಲ ಮಾಡುವುದು ಅನಿವಾರ್ಯ. ಆದರೆ ಹಾಸಿಗೆ ಇದ್ದಷ್ಟು ಕಾಲ ಚಾಚುವ ಬದಲು ಅತಿಯಾಗಿ ಸಾಲ ಮಾಡಿ ವಾಪಸ್ ಕಟ್ಟಲಾಗದ ಸ್ಥಿತಿಗೆ ಹೋಗುವವರು ಬಹಳ ಮಂದಿ. ಬ್ಯಾಂಕಿನಿಂದ ಸಾಲ ಪಡೆದು ಕಂತಿನ ಹಣ ಸರಿಯಾಗಿ ಕಟ್ಟದಿದ್ದರೆ, ಅಥವಾ ಕ್ರೆಡಿಟ್ ಕಾರ್ಡ್‌ಬಳಸಿ ಮಾಡಿದ ವೆಚ್ಚದ ಹಣವನ್ನು ಸರಿಯಾದ ಸಮಯಕ್ಕೆ ಕಟ್ಟದಿದ್ದರೆ ಕ್ರೆಡಿಟ್ ಸ್ಕೋರ್ ಕಡಿಮೆ ಆಗುತ್ತದೆ. ಭವಿಷ್ಯದಲ್ಲಿ ಬ್ಯಾಂಕುಗಳಿಂದ ಸಾಲ ಸಿಗುವುದು ಕಷ್ಟ ಎಂಬುದು ನಿಮಗೆ ಗೊತ್ತಿರಬೇಕು.

ಆದರೆ, ಬ್ಯಾಂಕ್ ಸಾಲ ಪಡೆದು ಸರಿಯಾದ ಸಮಯಕ್ಕೆ ಮರುಪಾವತಿ ಮಾಡದೇ ಹೋದರೆ ನೋಟೀಸ್ ಬರುತ್ತದೆ. ಹಲವು ಸಂದರ್ಭಗಳಲ್ಲಿ ರಿಕವರಿ ಏಜೆಂಟ್‌ಗಳು ಬಂದು ಹಣ ವಸೂಲಿಗೆ ಪ್ರಯತ್ನ ಪಡುವುದುಂಟು. ಹಿಂದೆಲ್ಲಾ ರಿಕವರಿ ಏಜೆಂಟ್‌ಗಳಿಂದ ರೌಡಿಗಳಂತಿರುತ್ತಿದ್ದರು. ಈಗ ಟೈ ಬೂಟು ಹಾಕಿಕೊಂಡು ಟಿಪ್‌ಟಾಪ್ ಆಗಿ ವಸೂಲಿಗೆ ಬರುವುದುಂಟು. ಅಷ್ಟಕ್ಕೂ ಸಾಲ ಕಟ್ಟದವರಿಂದ ಹಣ ವಸೂಲಿ ಹೇಗೆ ಮಾಡಬೇಕೆಂದು ಆರ್‌ಬಿಐ ಹೊಸ ಮಾರ್ಗಸೂಚಿ ನೀಡಿದೆ. ಬ್ಯಾಂಕ್‌ನವರು ಸಾಲ ಗ್ರಾಹಕರಿಂದ ಬಲಾತ್ಕಾರವಾಗಿ ಹಣ ವಸೂಲಿ ಮಾಡುವಂತಿಲ್ಲ, ಜನರನ್ನು ಬೆದರಿಸುವಂತಿಲ್ಲ ಎನ್ನುತ್ತದೆ ಈ ಗೈಡ್‌ಲೈನ್ಸ್.

ಬ್ಯಾಂಕ್‌ನವರು ಸಾಲ ವಸೂಲಾತಿಗೆ ಥರ್ಡ್ ಪಾರ್ಟಿ ರಿಕವರಿ ಏಜೆಂಟ್‌ಗಳನ್ನು ಬಳಸಲು ಅಡ್ಡಿ ಇಲ್ಲ. ಆದರೆ, ಈ ರಿಕವರಿ ಏಜೆಂಟ್‌ಗಳು ಕೂಡ ಸಭ್ಯತೆಯ ಎಲ್ಲೆ ದಾಟುವಂತಿಲ್ಲ. ಜನರನ್ನು ಬೆದರಿಸಿ ಸಾಲ ವಸೂಲಿ ಮಾಡುವ ಹಕ್ಕು ಯಾರಿಗೂ ಇರುವುದಿಲ್ಲ. ನೋಟೀಸ್ ಕೊಡಬೇಕು ಸಾಲ ಕಟ್ಟದ ಗ್ರಾಹಕರೊಂದಿಗೆ ಬ್ಯಾಂಕ್‌ನ ನಡಾವಳಿ ಹೇಗಿರಬೇಕೆಂದು ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಲಾಗಿದೆ. ಅಡಮಾನ ಇಟ್ಟು ತೆಗೆದುಕೊಳ್ಳಲಾದ ಸಾಲವಾದರೆ ಬ್ಯಾಂಕಿನವರು ಅಡಮಾನದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಹಕ್ಕು ಇದ್ದೇ ಇದೆ. ಆದರೆ, ನೇರಾನೇರ ಮುಟ್ಟುಗೋಲು ಹಾಕಿಕೊಳ್ಳುವಂತಿಲ್ಲ. ಮುಂಚಿತವಾಗಿ ನೋಟೀಸ್ ನೀಡಲೇಬೇಕು.

ಸಾಲ ವಸೂಲಿಗೆ ಸಮಯದಲ್ಲಿ ಹೋಗಬೇಕು : ಸಾಲ ಪಡೆದ ಗ್ರಾಹಕರಿಂದ ಹಣ ವಸೂಲಿ ಮಾಡುವ ಜವಾಬ್ದಾರಿ ಹೊತ್ತ ರಿಕವರಿ ಏಜೆಂಟ್‌ನ ನಡಾವಳಿಯನ್ನು ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಲಾಗಿದೆ. ಗ್ರಾಹಕರ ಮನೆಗೆ

ಒಂದು ವೇಳೆ ಸಾಲ ಕಟ್ಟದ ಗ್ರಾಹಕರನ್ನು ಡೀಫಾಲ್ಟರ್ ಎಂದು ಬ್ಯಾಂಕ್ ಘೋಷಿಸಿದರೆ ಎಲ್ಲವೂ ಮುಗಿದೇ ಹೋಯಿತು, ದೊಡ್ಡ ಅಪರಾಧವಾಗಿ ಶಿಕ್ಷೆಯೇ ಆಗಿ ಹೋಗುತ್ತದೆ ಎಂದಲ್ಲ. ಅಂಥ ಸಂದರ್ಭದಲ್ಲಿ ಗ್ರಾಹಕ ಅಡವಿಟ್ಟಿದ್ದ ವಸ್ತುವನ್ನು ಬ್ಯಾಂಕ್ ಏಕಾಏಕಿ ವಶಕ್ಕೆ ತೆಗೆದುಕೊಳ್ಳುವಂತಿಲ್ಲ. ನೋಟೀಸ್ ಕೊಟ್ಟು, ಸಾಲ ಮರುಪಾವತಿಗೆ ಇನ್ನಷ್ಟು ಸಮಯಾವಕಾಶ ಕೊಡಬೇಕು. ಆಗಲೂ ಮರುಪಾವತಿ ಆಗದಿದ್ದಾಗ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯಲ್ಲಿ ತಡಗಿಳಿಸಿಕೊಳ್ಳಬಹುದು.

ಯಾವಾವುದೋ ಸಮಯದಲ್ಲಿ ಹೋಗುವಂತಿಲ್ಲ. ಸಂಜೆಯ ನಂತರ ಹೋಗಬಾರದು ಎನ್ನುತ್ತದೆ ನಿಯಮ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 7ಗಂಟೆಯ ಅವಧಿಯಲ್ಲಿ ಮಾತ್ರ ಗ್ರಾಹಕರ ಮನೆಗೆ ಹೋಗಬಹುದು. ಗ್ರಾಹಕರ ಮನೆಗೆ ಹೋಗಿ ಅಲ್ಲಿ ಅಸಭ್ಯವಾಗಿ ನಡೆದುಕೊಳ್ಳುವಂತಿಲ್ಲ. ಅವಾಚ್ಯವಾಗಿ ನಿಂದಿಸುವುದು, ಬೆದರಿಕೆ ಹಾಕುವುದು ಇತ್ಯಾದಿ ಅನುಚಿತವಾಗಿ ವರ್ತಿಸಿದರೆ ಗ್ರಾಹಕರು ಬ್ಯಾಂಕಿಗೆ ನೇರವಾಗಿ ದೂರು ನೀಡಬಹುದು. ಒಂದು ವೇಳೆ, ಬ್ಯಾಂಕ್‌ನವರು ದೂರು ಕೇಳಲು ನಿರಾಸಕ್ತಿ ತೋರಿದರೆ ಬ್ಯಾಂಕಿಂಗ್ ತನಿಖಾಧಿಕಾರಿಯನ್ನು ಸಂಪರ್ಕಿಸಿ ದೂರು ನೀಡಬಹುದು.

ಕಾನೂನು ಹಕ್ಕು

- ನಿಗದಿತ ಅವಧಿ ಮೀರಿ 90 ದಿನಗಳಾದರೂ ಪಾವತಿ ಮಾಡದಿದ್ದರೆ ಸಾಲವನ್ನು ಎನ್‌ಪಿಎ ವರ್ಗೀಕರಿಸಲಾಗುತ್ತದೆ. ಎನ್‌ಪಿಎ ಎಂದರೆ ವಸೂಲಾಗದ ಸಾಲ. ಇಂಥ ಸಂದರ್ಭದಲ್ಲಿ ಸಾಲ ಪಡೆದವರಿಗೆ ನೋಟೀಸ್ ನೀಡಬೇಕು.
- ಒಂದು ವೇಳೆ ಸಾಲ ಕಟ್ಟದ ಗ್ರಾಹಕರನ್ನು ಡೀಫಾಲ್ಟರ್ ಎಂದು ಬ್ಯಾಂಕ್ ಘೋಷಿಸಿದರೆ ಎಲ್ಲವೂ ಮುಗಿದೇ ಹೋಯಿತು, ದೊಡ್ಡ ಅಪರಾಧವಾಗಿ ಶಿಕ್ಷೆಯೇ ಆಗಿ ಹೋಗುತ್ತದೆ ಎಂದಲ್ಲ. ಅಂಥ ಸಂದರ್ಭದಲ್ಲಿ ಗ್ರಾಹಕ ಅಡವಿಟ್ಟಿದ್ದ ವಸ್ತುವನ್ನು ಬ್ಯಾಂಕ್ ಏಕಾಏಕಿ ವಶಕ್ಕೆ ತೆಗೆದುಕೊಳ್ಳುವಂತಿಲ್ಲ. ನೋಟೀಸ್ ಕೊಟ್ಟು, ಸಾಲ ಮರುಪಾವತಿಗೆ ಇನ್ನಷ್ಟು ಸಮಯಾವಕಾಶ ಕೊಡಬೇಕು. ಆಗಲೂ ಮರುಪಾವತಿ ಆಗದಿದ್ದಾಗ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯಲ್ಲಿ ತಡಗಿಳಿಸಿಕೊಳ್ಳಬಹುದು.
- ಅಡಮಾನ ಇಟ್ಟ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡರೂ ಅದನ್ನು ಹರಾಜಿಗೆ ಹಾಕುವ ಮುನ್ನ ನೋಟೀಸ್ ನೀಡಬೇಕು. ಆ ಆಸ್ತಿಯ ನ್ಯಾಯಯುತ ಬೆಲೆ ಎಷ್ಟಿದೆ ಎಂಬುದನ್ನು ತಿಳಿಸಬೇಕು. ಹರಾಜಿನ ಮೂಲ ಬೆಲೆ, ದಿನಾಂಕ ಮತ್ತು ಸಮಯವನ್ನು ಮೊದಲೇ ಹೇಳಿರಬೇಕು.
- ಹರಾಜು ಆದ ನಂತರ ಬಂದ ಹಣದಲ್ಲಿ ಸಾಲದ ಮೊತ್ತವನ್ನು ಮುರಿದುಕೊಂಡು ಹೆಚ್ಚುವರಿ ಹಣವೇನಾದರೂ ಇದ್ದರೆ ಅದರ ಮೇಲೆ ಗ್ರಾಹಕರಿಗೆ ಹಕ್ಕು ಇರುತ್ತದೆ. ಅವರೇನಾದರೂ ಆ ಹೆಚ್ಚುವರಿ ಹಣಕ್ಕೆ ಮನವಿ ಮಾಡಿದರೆ ಅದನ್ನು ಪುರಸ್ಕರಿಸಿ, ಆ ಹಣವನ್ನು ವಾಪಸ್ ಮಾಡಬೇಕು ಎನ್ನುತ್ತದೆ ಗೈಡ್‌ಲೈನ್ಸ್.

ನಿಮ್ಮ ಪ್ರಶ್ನೆ ನಮ್ಮ ಉತ್ತರ

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



01. ನಮ್ಮ ಒಬ್ಬ ಸದಸ್ಯರಿಗೆ ರೂ.11ಲಕ್ಷ ಸಾಲ ನೀಡಲಾಗಿತ್ತು. ಸಾಲ ಸುಸ್ತಿಯಾದುದರಿಂದ ಅಸಲು, ಬಡ್ಡಿ ಮತ್ತು ಇತರೆ ಸೇರಿ ಒಟ್ಟು ರೂ.15.26ಲಕ್ಷ ವಸೂಲಾತಿಗಾಗಿ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಕಲಂ 70ರಡಿಯಲ್ಲಿ ದಾವೆಯನ್ನು ದಾಖಲಿಸಲಾಗಿತ್ತು. ನ್ಯಾಯಾಲಯ ದಿನಾಂಕ ಡಿಸೆಂಬರ್ 31, 2007ರಂದು ಬಾಕಿಯಿರುವ ಸಾಲ ರೂ.15.26ಲಕ್ಷ ಮತ್ತು ದಾವಾ ಶುಲ್ಕ ರೂ.2245/-ಗಳನ್ನು ಹಾಗೂ ದಾವಾ ದಾಖಲಿಸಿದ ದಿನಾಂಕದಿಂದ ಅಸಲು ಹಣ ವಸೂಲು ಆಗುವವರೆಗೆ ಅದರ ಮೇಲೆ ಶೇ.18ರ ಬಡ್ಡಿಯೊಂದಿಗೆ ಪಾವತಿಸಲು ಆದೇಶಿಸಿದೆ. ನ್ಯಾಯಾಲಯ ಆದೇಶಿಸಿದ ಮೊತ್ತ ರೂ.15.26 ಲಕ್ಷ ಮತ್ತು ದಾವಾ ದಾಖಲಿಸಿದ ದಿನಾಂಕದಿಂದ ಅಸಲು ರೂ.11.00 ಲಕ್ಷದ ಮೇಲೆ ಶೇ.18ರ ಸರಳ ಬಡ್ಡಿದರದಂತೆ ಮಾತ್ರ ಸಾಲ ಬಾಕಿಯಿರುವುದಾಗಿ ಸಾಲಗಾರ ವಾದಿಸುತ್ತಿದ್ದಾನೆ. ಈ ಬಗ್ಗೆ ನಮಗೆ ಸರಿಯಾದ ಸಲಹೆ ನೀಡಿ.

– ಪಟ್ಟಣ ಸಹಕಾರ ಬ್ಯಾಂಕ್ ಲಿ., ಬಿಜಾಪುರ ಜಿಲ್ಲೆ.

ಉತ್ತರ : ಬ್ಯಾಂಕುಗಳಲ್ಲಿರುವ ಅಭ್ಯಾಸದ ಪ್ರಕಾರ ಸಾಲ ವಸೂಲಾದ ಹಣವನ್ನು ಮೊದಲು ಬಾಕಿಯಿರುವ ಬಡ್ಡಿಯನ್ನು ಚುಕ್ತಾ ಮಾಡಲು ಉಪಯೋಗಿಸಲಾಗುವುದು. ಬಡ್ಡಿ ಚುಕ್ತಾ ಆದ ನಂತರ ಉಳಿದ ಹಣವನ್ನು ಅಸಲು ಪಾವತಿಗಾಗಿ ಬಳಸಲಾಗುವುದು. ನಿಮ್ಮ ಬ್ಯಾಂಕಿನಲ್ಲೂ ಇದೇ ರೀತಿಯ ಲೆಕ್ಕಪತ್ರ ಅಭ್ಯಾಸವಿದೆಯೆಂದು ಭಾವಿಸಲಾಗಿದೆ. ನ್ಯಾಯಾಲಯದ ಆದೇಶದಂತೆ, ದಾವಾ ದಾಖಲಿಸಿದ ದಿನಾಂಕದಂದು ಬಾಕಿಯಿರುವ ಹಣ ರೂ.15.26 ಲಕ್ಷ ಹಾಗೂ ಅಸಲು ಹಣ ಪಾವತಿಸುವವರೆಗೂ ಅದರ ಮೇಲೆ ಶೇ.18ರ ಬಡ್ಡಿಯನ್ನು ಪಾವತಿಸಬೇಕು. ನ್ಯಾಯಾಲಯದ ಆದೇಶದಲ್ಲಿ “ಸರಳ ಬಡ್ಡಿದರ” ಎಂಬ ಶಬ್ದವಳಿಯನ್ನು ಬಳಸಿಲ್ಲ. ನ್ಯಾಯಾಲಯ ಬಳಸಿದ “ಅದರ ಮೇಲೆ ಶೇ.18ರ ಬಡ್ಡಿಯೊಂದಿಗೆ” ಎಂಬುದರ ಅರ್ಥ ಕೇವಲ ಅಸಲು ರೂ.11.00 ಲಕ್ಷದ ಮೇಲೆ ಬಡ್ಡಿ ಪಾವತಿಸಬೇಕು ಎಂದು ಅಲ್ಲ. ಆದ್ದರಿಂದ, ನಮ್ಮ ಅಭಿಪ್ರಾಯದಲ್ಲಿ ಸಾಲಗಾರ ಇದುವರೆಗೆ ಯಾವುದೇ ಹಣ ಪಾವತಿಸದಿದ್ದಲ್ಲಿ ದಾವಾ ದಾಖಲಿಸಿದ ದಿನಾಂಕದಂದು ಬಾಕಿಯಿರುವ ಮೊತ್ತ ಮತ್ತು ಅದರ ಮೇಲೆ ಬ್ಯಾಂಕು ಕರಾರಿನಂತೆ ವಿಧಿಸಬೇಕಾದ ರೀತಿಯಲ್ಲಿ ಶೇ.18ರ (ಸುಸ್ತಿ ಬಡ್ಡಿ 2% ಸೇರಿ) ಬಡ್ಡಿಯೊಂದಿಗೆ ಸಾಲ ಮರುಪಾವತಿಸಬೇಕಿದೆ.

69ನೇ ಅಖಿಲ ಭಾರತ ಸಹಕಾರ ಸಪ್ತಾಹ – 2022

69th All India Cooperative Week

ನವೆಂಬರ್ 14 ರಿಂದ 20, 2022, November 14 to 20, 2022

ದೈನಿಯ : “ಭಾರತ @ 75 – ಸಹಕಾರ ಸಂಸ್ಥೆಗಳ ಬೆಳವಣಿಗೆ ಮತ್ತು ಮುಂದಿನ ಭವಿಷ್ಯ”

Theme : “India @ 75 - Growth of Cooperatives and Future Ahead”



14.11.2022 ಸೋಮವಾರ ಕಲ್ಬುರ್ಗಿ	ಸಹಕಾರ ಸಂಸ್ಥೆಗಳಲ್ಲಿ ವ್ಯಾಪಾರ ಸರಳೀಕರಣ, ರಫ್ತು ವೃದ್ಧಿಗಾಗಿ ಜೆಮ್-ಪೋರ್ಟಲ್ ಬಳಕೆ Ease-of-doing Business for Cooperatives, GeM and Export Promotion.
15.11.2022 ಮಂಗಳವಾರ ಧಾರವಾಡ	ಸಹಕಾರ ಮಾರುಕಟ್ಟೆ, ಗ್ರಾಹಕ, ರೂಪಾಂತರ ಮತ್ತು ಮೌಲ್ಯವರ್ಧನೆ Cooperative Marketing, Consumers, Processing and Value addition.
16.11.2022 ಬುಧವಾರ ಬೆಳಗಾವಿ	ಸಹಕಾರ ಶಿಕ್ಷಣ, ವೃತ್ತಿಪರ ನಿರ್ವಹಣೆಯನ್ನು ಮುಖ್ಯವಾಹಿನಿಗೆ ತರಲು ಪುನರ್ ನಿರ್ಮಿಸುವುದು Mainstreaming Cooperative Education, Professional Management and Re-orienting Training.
17.11.2022 ಗುರುವಾರ ಚಿಕ್ಕಮಗಳೂರು	ಆವಿಷ್ಕಾರ ಪೋಷಣೆ, ಸ್ಟಾರ್ಟ್ ಅಪ್‌ಗಳಿಗೆ ಉತ್ತೇಜನ ಮತ್ತು ತಂತ್ರಜ್ಞಾನದ ಉನ್ನತೀಕರಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ Role of Cooperatives in Fostering Innovation, Promoting Start-Ups, and Technology Up gradation.
18.11.2022 ಶುಕ್ರವಾರ ಮಂಗಳೂರು	ಉದ್ಯಮಶೀಲತೆ ಅಭಿವೃದ್ಧಿ, ಸಾರ್ವಜನಿಕ - ಖಾಸಗಿ - ಸಹಕಾರಿ ಸಹಭಾಗಿತ್ವವನ್ನು ಬಲಗೊಳಿಸುವುದು Entrepreneurship Development and Strengthening Public-Private Cooperative Partnership.
19.11.2022 ಶನಿವಾರ ಬೆಂಗಳೂರು	ಯುವಜನ, ಮಹಿಳೆ, ಅಬಲವರ್ಗ ಮತ್ತು ಆರೋಗ್ಯಕ್ಕಾಗಿ ಸಹಕಾರ ಸಂಸ್ಥೆ Cooperative for Youth, Women, Weaker Sections and Health.
20.11.2022 ಭಾನುವಾರ ಮೈಸೂರು	ಆರ್ಥಿಕ ಸೇರ್ಪಡೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳ ಡಿಜಿಟಲೀಕರಣ ಮತ್ತು ಸಹಕಾರ ಸಂಸ್ಥೆಗಳ ದತ್ತಾಂಶವನ್ನು ಬಲಪಡಿಸುವುದು. Financial inclusion, Digitalization of PACS and Strengthening Cooperative Database.



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಬೆಂಗಳೂರಿನ ಮಲ್ಲೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಪುನೀತ್ ಸ್ಯಾಟಲೈಟ್ ವರ್ಕ್ ಸ್ಟೇಷನ್ ಅನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಶನ್ ವತಿಯಿಂದ ಸ್ಥಾಪಿಸಲಾಗಿದೆ.
- ದೀಪಾವಳಿ ಹಬ್ಬವನ್ನು ಬುಧವಾರ ಆಚರಿಸಿದರೆ ಶುಭ ಹಾಗೂ ಇತರೆ ದಿನಗಳಲ್ಲಿ ಆಚರಿಸುವುದು ಅಶುಭ ಎನ್ನುವುದು ಗುಂಡ್ಲುಪೇಟೆ ತಾಲ್ಲೂಕಿನ ಆರು ಗ್ರಾಮಸ್ಥರ ನಂಬಿಕೆ. ಒಂಬತ್ತು ವರ್ಷಗಳ ಬಳಿಕ ಈ ಬಾರಿ ದೀಪಾವಳಿ ಹಬ್ಬ ಬುಧವಾರ ಬಂದಿರುವ ಹಿನ್ನೆಲೆಯಲ್ಲಿ ಆಚರಿಸಿದ್ದಾರೆ.
- ಸತ್ತ ಕೀಟವೊಂದರ ದೇಹದ ಶೇ.65ರಷ್ಟು ಭಾಗ ಹಾಳಾಗಿದ್ದರೂ, ಕೇವಲ ಕಾಲುಗಳು ಮತ್ತು ತಲೆ ಮಾತ್ರ ಇರುವ ಕೀಟವನ್ನು “ನ್ಯೂರೋ ಪ್ರಾರಾಸೈಟ್ ಆ ಸತ್ತ ಕೀಟದ ಮೆದುಳಿನ ಮೇಲೆ ಹಿಡಿತ ಸಾಧಿಸಿ ಅದನ್ನು ನಡೆಯುವಂತೆ ಮಾಡುತ್ತದೆ ಎಂದು ಅರಣ್ಯ ಅಧಿಕಾರಿ ಹೇಳಿದ್ದಾರೆ.
- ಈ ಬಾರಿಯ ಚಾರ್ ಧಾರ್ಮ ಯಾತ್ರೆಯಲ್ಲಿ ಹೆಲಿಕಾಪ್ಟರ್ ಕಂಪನಿಗಳಿಗಿಂತಲೂ ಕುದುರೆ-ಕತ್ತೆ ಮತ್ತು ಡೋಲಿ ಮಾಲೀಕರು ಹೆಚ್ಚು ಲಾಭ ಗಳಿಸಿರುವುದು ಕಂಡು ಬಂದಿದೆ.

- ಭಾರತದ ಯುವ ಕುಸ್ತಿಪಟು ಅಮನ್ ಸೆಹಾವತ್ ಸ್ಪೇನ್‌ನಲ್ಲಿ ನಡೆದ 23ವಯಸ್ಸಿನೊಳಗಿನ ವಿಶ್ವ ಕುಸ್ತಿ ಚಾಂಪಿಯನ್ ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.
- ಉಡುಪಿ ಜಿಲ್ಲೆಯ ಸುಂದರವಾದ ಕಡಲ ತೀರದಲ್ಲಿನ ದಟ್ಟವಾದ ಮ್ಯಾಂಗ್ರೋವಾ ಕಾಡುಗಳ ಮಧ್ಯೆ ಕಾಯಕಿಂಗ್ ಮಾಡುವುದು ಪ್ರವಾಸಿಗರಿಗೆ ಇತ್ತೀಚಿನ ಆಕರ್ಷಣೆಯಾಗಿದೆ.
- ಗಾಂಧಿನಗರದಿಂದ ಮುಂಬೈಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಗೂಳಿಯೊಂದಕ್ಕೆ ಡಿಕ್ಕಿಯಾಗಿ ಮತ್ತೊಮ್ಮೆ ಒಂದೆ ತಿಂಗಳಲ್ಲಿ ನಾಲ್ಕನೆ ಬಾರಿಗೆ ಅಪಘಾತಕ್ಕೀಡಾಗಿ ಜಖಂಮಗೊಂಡಿದೆ.
- ಕನಿಷ್ಠ ಎಸ್‌ಸೆಸ್‌ಲಿ ವಿದ್ಯಾರ್ಹತೆ ಆಧಾರದಲ್ಲಿ ಅಂಗನವಾಡಿಗಳಿಗೆ ಶಿಕ್ಷಕಿಯರು, 9ನೇ ತರಗತಿ ಆಧಾರದಲ್ಲಿ ಸಹಾಯಕಿಯರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುವುದು ನಿಯಮ ಆದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ 343 ಮಂದಿ ಪದವೀಧರರು, 54 ಸ್ನಾತಕೋತ್ತರ ಪದವೀಧರರು ಅಂಗನವಾಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಹಿ ದು ಗ ರ ಅ ನಿ ಸಿ ಕೆ . . .



ಆಶ್ಚರ್ಯಕರವಾಗಿದೆ : ಚಿಲ್ಲರೆ ಹಣದುಬ್ಬರವನ್ನು ಶೇ.6ರ ಒಳಗೆ ಇರಬೇಕೆನ್ನುವುದು ಆರ್ಥಿಕ ನಿಯಮ. ಆದರೆ, ಕಳೆದ ಕೆಲ ತಿಂಗಳಿಂದ ಚಿಲ್ಲರೆ ಹಣದುಬ್ಬರವು ಗರಿಷ್ಠ ಮಟ್ಟವಾದ ಶೇ.7.41ಕ್ಕೆ ಏರಿಕೆ ಕಂಡಿದೆ. ಆದರೆ, ಕೇಂದ್ರ ಸರ್ಕಾರ, ಆರ್.ಬಿ.ಎ. ತುರ್ತು ಕ್ರಮ ತೆಗೆದು ಕೊಳ್ಳುವ ಬದಲು, ಇನ್ನು ಒಂದುವರೆ ವರ್ಷಗಳ ಬಳಿಕ ಅದರ ಪರಿಣಾಮ ಕಂಡುಬರಲಿದೆ ಎಂದು ಹೇಳುತ್ತಿರುವುದು ಆಶ್ಚರ್ಯಕರವಾಗಿದೆ.

▶▶ ಪಿ. ವೆಂಕಟೇಶ್ ಕುಮಾರ್, ತೀರ್ಥಹಳ್ಳಿ

ನೆಮ್ಮದಿಯಿಂದ ಉಸಿರಾಡಬಲ್ಲವು : ಸಹಕಾರ ಕ್ಷೇತ್ರದ ಸಮಗ್ರ ಬೆಳವಣಿಗೆಗೆ ಪೂರಕವಾಗಿ ಹೊಸದಾಗಿ ರಾಷ್ಟ್ರೀಯ ಸಹಕಾರ ನೀತಿ ರೂಪಿಸಲಾಗುತ್ತಿರುವುದು ಸ್ವಾಗತಾರ್ಹ. ಇದರಲ್ಲಿ ಮುಖ್ಯವಾಗಿ ಸಹಕಾರ ಸಂಘಗಳಿಗೆ ಮಾರಕವಾಗಿರುವ ತೆರಿಗೆ ನೀತಿಯನ್ನು ಪರಿಶೀಲಿಸಿ, ಸೆಕ್ಷನ್ 80ರ ಅಡಿ ತೆರಿಗೆ ವಿನಾಯಿತಿ ನೀಡಬೇಕಿದೆ. ಇದರಿಂದ ಮುಂದಿನ ದಿನಗಳಲ್ಲಿ ಸಹಕಾರ ಸಂಘ/ಸಂಸ್ಥೆಗಳು ನೆಮ್ಮದಿಯಿಂದ ಉಸಿರಾಡಬಲ್ಲವು.

▶▶ ಬಾಲಗಂಗಾಧರ ಗೌಡ, ಹಾಸನ

ಸಂಪಾದಕರು :

ಪುಂಡಲಿಕ ಎನ್. ಕೇರೂರೆ,
ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ
ಬ್ಯಾಂಕುಗಳ ಮಹಾಮಂಡಳ ನಿ.,
ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.
Published at : # 132, K.H. Road, Bangalore - 560027.
Printed at : Navarathna Printers, # 35, 3rd Cross, Sudhamanagar, Bangalore – 560027.